



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೨೫, ಮೇ, ೨೦೨೨ (ಜ್ಯೇಷ್ಠ, ೦೪, ಶಕವರ್ಷ, ೧೯೪೪) BENGALURU, WEDNESDAY, 25, MAY, 2022 (JYEISHTA, 04, SHAKAVARSHA, 1944)	ಸಂ. ೩೦೬ No. 306
---------------------	---	--------------------

## ಕರ್ನಾಟಕ ಸರ್ಕಾರದ ನಡವಳಿಗಳು

**ವಿಷಯ:** ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ನಿರ್ದೇಶನ ಅನುಸಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯನ್ನು ರಚಿಸುವ ಕುರಿತು.

- ಓದಲಾಗಿದೆ:**
1. ಸರ್ಕಾರದ ಅಧಿಸೂಚನೆ ಸಂಖ್ಯೆ: ಹೆಚ್‌ಟಿಟಿ 89 ಟಿಎಂಇ 1993, ದಿನಾಂಕ:13/07/1993.
  2. ಸರ್ಕಾರದ ಅಧಿಸೂಚನೆ ಸಂಖ್ಯೆ: ಹೆಚ್‌ಟಿಡಿ 16 ಟಿಆರ್‌ಡಿ 1998, ದಿನಾಂಕ 13/12/1999
  3. ಸರ್ಕಾರದ ಅಧಿಸೂಚನೆ ಸಂಖ್ಯೆ: ಟಿಡಿ 55 ಟಿಡಿಎಸ್ 2019, ದಿನಾಂಕ 22/06/2021
  4. ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ಪತ್ರ ಸಂಖ್ಯೆ: F.No.:05/CoRS/2022 ದಿನಾಂಕ 29/03/2022
  5. ಆಯುಕ್ತರು, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಬೆಂಗಳೂರು ಇವರ ಪತ್ರ ಸಂಖ್ಯೆ: ಕರಾರಸುಪ್ರಾ/ವಿವಾ-02/2022-23/09 ದಿನಾಂಕ 18/04/2022.

\*\*\*\*\*

### ಪ್ರಸ್ತಾವನೆ:

ಮೇಲೆ ಓದಲಾದ (1) ರಿಂದ (3)ರ ಆದೇಶಗಳಲ್ಲಿ, ರಾಜ್ಯದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ (4)ರ ಪತ್ರದಲ್ಲಿ, ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯು, ಇತ್ತೀಚಿಗೆ ಗಣನೀಯವಾಗಿ ಏರಿಕೆಯಾಗುತ್ತಿರುವ ರಸ್ತೆ ಅಪಘಾತಗಳು ಹಾಗೂ ಅವುಗಳಿಂದ ಸಂಭವಿಸುತ್ತಿರುವ ಸಾವು, ತೀವ್ರತರವಾದ ಗಾಯಗಳ ಬಗ್ಗೆ ಮತ್ತು ಬಡವರು, ದುರ್ಬಲ ವರ್ಗದ ರಸ್ತೆ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳಿಗೆ ತುತ್ತಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸಾರಿಗೆ ವ್ಯಾಪ್ತಿಯನ್ನು ಗುರುತಿಸುವುದರೊಂದಿಗೆ ಜಂಟಿ ಹೊಣೆಗಾರಿಕೆಯನ್ನು ಹೊಂದಿ ರಸ್ತೆಗಳಲ್ಲಿನ ಅಪಘಾತ, ಸಾವು ಮತ್ತು ತೀವ್ರತರವಾದ ಗಾಯಗಳನ್ನು ಕಡಿಮೆ ಮಾಡಲು ತಿಳಿಸಿರುತ್ತದೆ.

ಮೇಲೆ ಓದಲಾದ (5)ರ ಆಯುಕ್ತರು, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಬೆಂಗಳೂರು ಇವರ ಪತ್ರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅವಶ್ಯಕವಿರುವ ಸುರಕ್ಷತಾ ರಸ್ತೆ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳ ಮಹತ್ತರದ ಪಾತ್ರವನ್ನು ಮನಗಂಡು ಮೋಟಾರು ವಾಹನ ಕಾಯ್ದೆ 1988 ರ ಕಲಂ 215(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳನ್ನು ರಚಿಸುವ ಕ್ರಮವನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ

(೧)

ರಾಷ್ಟ್ರಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಏಕ ಮಾದರಿಯ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯು ಹೊಂದಿರಬೇಕಾದ ಸದಸ್ಯರುಗಳ ಪಟ್ಟಿ, ಜವಾಬ್ದಾರಿ, ಹೊಣೆಗಾರಿಕೆ ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯನ್ನು ರಚಿಸಲು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಆಯುಕ್ತರು, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಇವರ ಪ್ರಸ್ತಾವನೆಯನ್ನು ಪರಿಶೀಲಿಸಿ, ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಗಳನ್ನು ಈ ಕೆಳಕಂಡಂತೆ ಪುನರ್‌ರಚಿಸಿ ಆದೇಶಿಸಿದೆ.

**ಸರ್ಕಾರದ ಆದೇಶ ಸಂಖ್ಯೆ: ಟಿಡಿ 55 ಟಿಡಿಎಸ್ 2019,  
ಬೆಂಗಳೂರು ದಿನಾಂಕ: 25/05/2022**

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ, ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ನಿರ್ದೇಶನದನ್ವಯ ಜಿಲ್ಲಾ ಮಟ್ಟದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಹೊಣೆಗಾರಿಕೆ, ಜವಾಬ್ದಾರಿಗಳನ್ನು ನಿಗದಿಪಡಿಸಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯನ್ನು ಈ ಕೆಳಕಂಡಂತೆ ಪುನರ್‌ ರಚಿಸಿ ಆದೇಶಿಸಿದೆ.

1	ಜಿಲ್ಲಾಧಿಕಾರಿ (ಪದನಿಮಿತ್ತ)	ಅಧ್ಯಕ್ಷರು
2	ಜಿಲ್ಲಾ ಪೊಲೀಸ್ ವರಿಷಾಧಿಕಾರಿ (ಪದನಿಮಿತ್ತ)	ಸದಸ್ಯರು
3	ಜಿಲ್ಲಾ ಆರೋಗ್ಯಾಧಿಕಾರಿ (ಪದನಿಮಿತ್ತ)	ಸದಸ್ಯರು
4	ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ವಿಭಾಗ, ಲೋಕೋಪಯೋಗಿ ಇಲಾಖೆ	ಸದಸ್ಯರು
5	ಅಧೀಕ್ಷಕ ಅಭಿಯಂತರರು / ಪ್ರತಿನಿಧಿ ಅಧಿಕಾರಿ, ರಸ್ತೆ ಸಾರಿಗೆ & ಹೆದ್ದಾರಿಗಳ ಮಂತ್ರಾಲಯ (MoRTH), ಪ್ರಾಂತೀಯ ಕಛೇರಿ, ಬೆಂಗಳೂರು	ಸದಸ್ಯರು
6	ಯೋಜನಾ ನಿರ್ದೇಶಕರು, ಯೋಜನಾ ಅನುಷ್ಠಾನ ಘಟಕ, ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (NHAI)	ಸದಸ್ಯರು
7	ಜಿಲ್ಲಾ ಮಟ್ಟದ ನಗರಸಭೆ / ನಗರಾಭಿವೃದ್ಧಿ ಪ್ರಾಧಿಕಾರ / ಇತರೆ ಅಧಿಕೃತಗೊಳಿಸಿದ ಪ್ರಾಧಿಕಾರ ಜಿಲ್ಲಾ ಮುಖ್ಯಸ್ಥರು	ಸದಸ್ಯರು
8	ರಸ್ತೆ ಸುರಕ್ಷತೆಯ ಅಭಿವೃದ್ಧಿಯ ಉದ್ದೇಶಕ್ಕಾಗಿ ತೊಡಗಿಸಿಕೊಂಡಿರುವ ನಾಗರಿಕ ಸಮಾಜ ಸಂಘಟನೆಗಳು ಅಥವಾ ಇತರೆ ಸರ್ಕಾರೇತರ ಸಂಘ ಸಂಸ್ಥೆಗಳು ಅಥವಾ ಸರ್ಕಾರೇತರ ಲಾಭಕ್ಕಾಗಿ ಅಲ್ಲದ ಸಂಘ ಸಂಸ್ಥೆಗಳ ಕನಿಷ್ಠ ಒಂದು ಸಂಸ್ಥೆ	ಸದಸ್ಯರು
9	ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಿಲ್ಲಾ ಮಟ್ಟದ ಕಛೇರಿ	ಸದಸ್ಯರು
10	ಜಿಲ್ಲಾ ಹೆದ್ದಾರಿ ಆಡಳಿತಾಧಿಕಾರಿ, ರಾಜ್ಯ ಹೆದ್ದಾರಿ / ಜಿಲ್ಲಾ ಮುಖ್ಯ ರಸ್ತೆಗಳು	ಸದಸ್ಯ ಕಾರ್ಯದರ್ಶಿ

**ಟಿಪ್ಪಣಿ:**

1. ಜಿಲ್ಲಾ ಮಟ್ಟದಲ್ಲಿ ಅಧೀಕ್ಷಕ ಅಭಿಯಂತರರು ಅಥವಾ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಅವರನ್ನು ಜಿಲ್ಲಾ ಹೆದ್ದಾರಿ ಆಡಳಿತಾಧಿಕಾರಿಯನ್ನಾಗಿ ನೇಮಿಸುವ ಬಗ್ಗೆ ಸಮಿತಿಯ ಅಧ್ಯಕ್ಷರು ಕ್ರಮ ಕೈಗೊಳ್ಳುವುದು.

2. ಮೇಲ್ಕಂಡ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗೆ ಅವಶ್ಯಕವಿರುವ ಇತರೆ ಪಾಲುದಾರಿಕೆ ಇಲಾಖೆಗಳ ಅಧಿಕಾರಿಗಳನ್ನು ಹೆಚ್ಚುವರಿಯಾಗಿ ನೇಮಿಸಬಹುದಾಗಿರುತ್ತದೆ. ಆದರೆ, ಮೇಲ್ಕಂಡ ಸದಸ್ಯರುಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡತಕ್ಕದ್ದಲ್ಲ.

ಮೇಲ್ಕಂಡ ಸಂರಚನೆಯಲ್ಲಿ ಹೆಚ್ಚುವರಿಯಾಗಿ ಈ ಕೆಳಕಂಡ ಅಧಿಕಾರಿಗಳನ್ನು ನೇಮಿಸಬಹುದಾಗಿರುತ್ತದೆ.

1. ರಾಜ್ಯದ ಮಹಾನಗರಗಳ ಪೊಲೀಸ್ ಆಯುಕ್ತರುಗಳು.
2. ರಾಜ್ಯದ ಜಿಲ್ಲೆಗಳ ನಗರಗಳಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರುಗಳು.
3. ಜಿಲ್ಲೆಯಲ್ಲಿನ ನಗರ ಯೋಜನಾ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳು.
4. ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ.
5. ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ.
6. ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.
7. ಉಪ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರು / ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಜಿಲ್ಲಾ ಮಟ್ಟದ ಅಧಿಕಾರಿ)
8. ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿಗಳು / ಅರಣ್ಯ ಉಪ ಸಂರಕ್ಷಣಾಧಿಕಾರಿಗಳು, ಅರಣ್ಯ ಇಲಾಖೆ.
9. ವಿಭಾಗೀಯ ನಿಯಂತ್ರಣಾಧಿಕಾರಿಗಳು, ರಸ್ತೆ ಸಾರಿಗೆ ಸಂಸ್ಥೆ.
10. ಇಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕರು - ವಿಶೇಷ ಆಹ್ವಾನಿತರು.
11. ಹೆಚ್ಚುವರಿ ನಿರ್ದೇಶಕರು / ಜಂಟಿ ನಿರ್ದೇಶಕರು / ಸಹಾಯಕ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳು ಹೊಂದಿರಬೇಕಾದ ಹೊಣೆಗಾರಿಕೆ, ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಈ ಕೆಳಕಂಡಂತೆ ನಿರ್ದಿಷ್ಟಪಡಿಸಲಾಗಿರುತ್ತದೆ.

1. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ನಿಯಮಿತವಾಗಿ ಪರಿಶೀಲಿಸುವುದು.
2. ಜಿಲ್ಲೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನೀತಿಯನ್ನು ಅಳವಡಿಸಿಕೊಂಡಿರುವ ಗುರಿಯನ್ನು ಮತ್ತು ಕಾರ್ಯಕ್ರಮಗಳ ಅನುಷ್ಠಾನ ಮತ್ತು ಮೇಲುಸ್ತುವಾರಿ.
3. ರಸ್ತೆ ಸುರಕ್ಷತೆಯ ವಿಷಯವಾಗಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನೀಡಿರುವ ನಿರ್ದೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವುದು.
4. ರಾಜ್ಯ ರಸ್ತೆ ಸುರಕ್ಷತಾ ಪರಿಷತ್ / ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಗಳಲ್ಲಿ ಕೈಗೊಳ್ಳುವ ನಿರ್ದೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವುದು.
5. ಜಿಲ್ಲೆಯಲ್ಲಿ ನಿಯಮಿತವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ಅಂಕಿ-ಅಂಶಗಳ ವಿವರಗಳನ್ನು ಈ ಕೆಳಕಂಡ ಮಾದರಿಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪರಿಷತ್ / ಕ.ರಾ.ರ.ಸು. ಪ್ರಾಧಿಕಾರದ ಸಭೆಗಳಲ್ಲಿ ಮಂಡಿಸುವುದು.

ಅ) ವಾಹನ / ವಾಹನಗಳ ವಿವರಗಳು

ಆ) ಅಪಘಾತ ಸಂಭವಿಸಲು ಕಾರಣಗಳು

ಇ) ಅಪಘಾತ ಸ್ಥಳ ತನಿಖೆ (ಮಾಹಿತಿ ಇದ್ದಲ್ಲಿ ಪುರಾವೆಗಳನ್ನು ಒದಗಿಸುವುದು)

ಈ) ಅಪರಾಧಿ / ಅಪರಾಧಿಗಳ ವಿವರಗಳು

ಉ) ಅಪಘಾತಕ್ಕೀಡಾದವರ ವಿವರಗಳು / ಅವರ ಇತ್ತೀಚಿನ ಸ್ಥಿತಿ ವಿವರಗಳು

ಊ) ಉಂಟಾಗಿರುವ ಗಾಯಗಳ ವಿಧಗಳು

ಋ) ಪ್ರಥಮ ವರ್ತಮಾನ ವರದಿ (FIR) ದಾಖಲಾತಿ ವಿವರಗಳು (ಮಾಹಿತಿ ಇದ್ದಲ್ಲಿ ದಾಖಲಾತಿಗಳನ್ನು ಒದಗಿಸುವುದು)

6. ರಸ್ತೆ ಅಪಘಾತ ಅಂಕಿ-ಅಂಶಗಳನ್ನು ಮಾಹವಾರು ಈ ಕೆಳಕಂಡ ಸಾರ್ವಜನಿಕ ಜಾಲತಾಣಗಳಲ್ಲಿ ಪ್ರಕಟಿಸುವುದು.
  - i. ಅಧಿಕೃತ ಜಿಲ್ಲಾ ವೆಬ್‌ಸೈಟ್ ಜಾಲತಾಣಗಳಲ್ಲಿ ಪ್ರಕಟಿಸುವುದು (ವ್ಯಾಪಕ ಪ್ರಚಾರ ಮಾಡುವುದು)
  - ii. MoRTH ಪೋರ್ಟಲ್ (<https://morth-roadsafety.nic.in/edisha.index.aspx>) ನಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡುವುದು
7. ಜಿಲ್ಲಾ ರಸ್ತೆ ಸುರಕ್ಷತಾ ಯೋಜನೆಯನ್ನು ಸಿದ್ಧಪಡಿಸುವುದು.
8. ಮೋಟಾರು ವಾಹನ ಕಾಯ್ದೆ 1988 ರ ಕಲಂ 135(1)(a) ರಡಿ ಹೆಚ್ಚು ಮರಣಗಳನ್ನು ಒಳಗೊಂಡ ರಸ್ತೆ ಅಪಘಾತ ಪ್ರಕರಣಗಳಲ್ಲಿ ವಿಧಿವಿಜ್ಞಾನ ಆಧಾರದ ಮೇಲೆ ತನಿಖೆ ಕೈಗೊಳ್ಳುವುದನ್ನು ಖಾತ್ರಿ ಪಡಿಸುವುದು.
9. ಅಪಘಾತಕ್ಕೀಡಾಗುವವರನ್ನು ನಿಗದಿತ ಅವಧಿಯಲ್ಲಿ / ತುರ್ತಾಗಿ ರಕ್ಷಿಸಲು ಅನುಕೂಲವಾಗುವಂತೆ ಕಾರ್ಯತಂತ್ರ ರೂಪಿಸಿಕೊಂಡು ಆಂಬ್ಯುಲೆನ್ಸ್‌ಗಳನ್ನು ಅವಶ್ಯಕ ಸ್ಥಳಗಳಲ್ಲಿ ನಿಲುಗಡೆ ಮಾಡಿಸಿ, ಸರಿಯಾದ ಸಮಯಕ್ಕೆ ಅವುಗಳ ಲಭ್ಯತೆಯನ್ನು ಖಾತ್ರಿಪಡಿಸುವುದು.
10. ಜಿಲ್ಲೆಯಲ್ಲಿ ಐತಿಹಾಸಿಕ ಕೇಸ್‌ಲೋಡ್‌ಗೆ ಅನುಗುಣವಾಗಿ ವಿವಿಧ ರೀತಿಯ ಆಂಬ್ಯುಲೆನ್ಸ್‌ಗಳ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು.
11. ಜಿಲ್ಲೆಯಲ್ಲಿ ಸಂಭವಿಸುವ ಸಾಮೂಹಿಕ ಸಾವಿನ ಅಪಘಾತಗಳಿಗೆ ತುರ್ತು ವೈದ್ಯಕೀಯ ಯೋಜನೆಯನ್ನು ತಯಾರಿಸುವುದು.
12. ಪೂರ್ವ ಯೋಜಿತ ವ್ಯವಸ್ಥೆಯನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಮತ್ತು ಆಂಬ್ಯುಲೆನ್ಸ್‌ಗಳ ನಡುವೆ ಸಂಪರ್ಕವನ್ನು ಖಚಿತಪಡಿಸಿಕೊಳ್ಳುವುದು. ತುರ್ತು ಸಂದರ್ಭದಲ್ಲಿ ಹಾಸಿಗೆಗಳ ಲಭ್ಯತೆಯನ್ನು ಕಂಡುಹಿಡಿಯಲು ಆಸ್ಪತ್ರೆಗಳ ನಡುವೆ ಸಂಪರ್ಕವನ್ನು ಖಚಿತಪಡಿಸಿಕೊಳ್ಳುವುದು.
13. ರಸ್ತೆ ಸುರಕ್ಷತಾ ನಿಧಿಗಳನ್ನು ಇರಿಸಿ, ವಿತರಣೆಗಾಗಿ ನೋಡಲ್ ಸಂಸ್ಥೆಯಾಗಿ ಕಾರ್ಯನಿರ್ವಹಿಸಿ ಮತ್ತು ಅಗತ್ಯವಿದ್ದಾಗ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದೊಂದಿಗೆ ಸಂವಹನ ನಡೆಸುವುದು.
14. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದೊಂದಿಗೆ ನಿರಂತರವಾಗಿ ಸಮನ್ವಯವನ್ನು ಸಾಧಿಸಿಕೊಂಡು ಜಿಲ್ಲೆಯಲ್ಲಿ ಗುರುತಿಸಲ್ಪಡುವ ಕಪ್ಪು ಚುಕ್ಕೆ ಸ್ಥಳಗಳು ಹಾಗೂ ರಸ್ತೆ ಅಪಘಾತ ಪೀಡಿತ ವಲಯಗಳ ಸರಿಪಡಿಸುವಿಕೆಗಾಗಿ ಸೂಕ್ತ ಶಿಫಾರಸ್ಸುಗಳನ್ನು ಮಾಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳುವುದು ಹಾಗೂ 4E ಉಪಕ್ರಮಗಳಾದ ಶಿಕ್ಷಣ, ಪ್ರವರ್ತನ, ಇಂಜಿನಿಯರಿಂಗ್ ಮತ್ತು ತುರ್ತುಚಿಕಿತ್ಸೆ ಆಯಾಮಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಅವಶ್ಯಕವಿರುವ ಕಡೆ ಜಾರಿಗೊಳಿಸುವುದು.
15. ರಸ್ತೆ ಅಪಘಾತಗಳ ಸಂದರ್ಭಗಳಲ್ಲಿ ಜೀವರಕ್ಷಕರಾಗಲು (Good Samaritan) ರಸ್ತೆ ಬಳಕೆದಾರರನ್ನು ಉತ್ತೇಜಿಸುವುದು.
16. ಈ ಕೆಳಕಂಡ ಪ್ರಕರಣಗಳಡಿ ಯೋಜನೆಗಳನ್ನು ರೂಪಿಸುವ ಅಥವಾ ಸದರಿ ಪ್ರಕರಣಗಳಿಗೆ ತಿದ್ದುಪಡಿ ಮಾಡುವ ಸಂದರ್ಭಗಳಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡುವುದು.

- i. ಮೋಟಾರು ವಾಹನಗಳ (ತಿದ್ದುಪಡಿ) ಅಧಿನಿಯಮ, 2019 ರ ಪ್ರಕರಣಗಳು 107, 138, 176, 210D, 215D
  - ii. ಮೋಟಾರು ವಾಹನಗಳ (ತಿದ್ದುಪಡಿ) ಅಧಿನಿಯಮ, 2019 ರ ಪ್ರಕರಣ 135 ರಡಿ ರೂಪಿಸಲಾಗುವ ಯೋಜನೆಗಳು.
17. ಸಮಿತಿಯು ಕಡ್ಡಾಯವಾಗಿ ಪ್ರತಿ ಹದಿನೈದು ದಿನಗಳಿಗೊಮ್ಮೆ virtual platform ಒಂದು ಸಭೆಯನ್ನು ಹಾಗೂ ಪ್ರತಿ ತಿಂಗಳಿಗೊಮ್ಮೆ ಎಲ್ಲಾ ಸದಸ್ಯರ ಭೌತಿಕ ಹಾಜರಾತಿಯಲ್ಲಿ ಅಧ್ಯಕ್ಷರು ನಿಗದಿಪಡಿಸುವ ಸ್ಥಳದಲ್ಲಿ ಒಂದು ಸಭೆಯನ್ನು ನಡೆಸುವುದು ಸದರಿ ಸಭೆಗಳ ನಡವಳಿಕೆಗಳನ್ನು ಸಭೆ ನಡೆದ 48 ಘಂಟೆಗಳ ಒಳಗಾಗಿ;
- i. ಅಧಿಕೃತ ಜಿಲ್ಲಾ ವೆಬ್‌ಸೈಟ್ ಜಾಲತಾಣಗಳಲ್ಲಿ ಪ್ರಕಟಿಸುವುದು.
  - ii. MoRTH ಪೋರ್ಟಲ್ (<https://morth-roadsafety.nic.in/edisha.index.aspx>) ನಲ್ಲಿ MoRTH ನಿಗದಿಪಡಿಸಿರುವ ನಮೂನೆಯಲ್ಲಿ ಅಪ್‌ಲೋಡ್ ಮಾಡುವುದು.
18. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳ ಸಮರ್ಪಕ ಕಾರ್ಯನಿರ್ವಹಣೆಗಾಗಿ ಅಗತ್ಯವಿರುವ ಹಾಗೂ ಪೂರಕ ವಿದ್ಯಾರ್ಹತೆ ಹೊಂದಿದ ಸಿಬ್ಬಂದಿಗಳನ್ನು ಯಾವುದೇ ಕೊರತೆ ಬಾರದ ರೀತಿಯಲ್ಲಿ ನೇಮಿಸಿಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ/ ರಾಜ್ಯ ಸರ್ಕಾರದ ಅಗತ್ಯ ನೆರವು ಪಡೆದುಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಪುಷ್ಪ ವಿ.ಎಸ್.)  
ಸರ್ಕಾರದ ಅಧೀನ ಕಾರ್ಯದರ್ಶಿ,  
ಸಾರಿಗೆ ಇಲಾಖೆ.